

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

URL : www.anekal-pa.in

ಸಂಖ್ಯೆ: ಆಯೋಪಾ/ಭೂ.ಬ/40/2015-16

ದಿನಾಂಕ: 4/9/15

ಪ್ರಾರಂಭಿಕ ದೃಢೀಕರಣ ಪತ್ರ

ವಿಷಯ: ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ವಳಗೆರೆಕಲ್ಲಹಳ್ಳಿ ಗ್ರಾಮದ ಸ.ನಂ.129/2ರಲ್ಲಿನ 03ಎಕರೆ 24ಗುಂಟೆ ಪ್ರದೇಶವನ್ನು ಕೈಗಾರಿಕಾ ವಲಯ ದಿಂದ ವಸತಿ ವಲಯಕ್ಕೆ ಭೂ ಉಪಯೋಗ ಬದಲಾವಣೆ ಸಂಬಂಧ.

ಉಲ್ಲೇಖ: 1. ತಮ್ಮ ಮನವಿ ದಿನಾಂಕ: 6.08.2015.

2. ದಿನಾಂಕ: 12.11.09ರ ಪ್ರಾಧಿಕಾರದ 23ನೇ ಸಭೆಯ ವಿಷಯ ಸಂಖ್ಯೆ: 32ರ ನಿರ್ಣಯ

3. ದಿನಾಂಕ: 18.12.13ರ ಪ್ರಾಧಿಕಾರದ 45ನೇ ಸಭೆಯ ವಿಷಯ ಸಂಖ್ಯೆ: 06ರ ನಿರ್ಣಯ.

4. ಈ ಕಛೇರಿಯ ಪತ್ರದ ಸಂಖ್ಯೆ: ಆಯೋಪಾ/ಭೂಬ/40/2015-16

ದಿನಾಂಕ: 18.08.2015ರ ಮೇರೆಗೆ ಅರ್ಜಿದಾರರು The Karnataka Bank Limited

ಡಿ.ಡಿ.ಸಂಖ್ಯೆ: 696711, 696712 ದಿನಾಂಕ: 21.08.15ರ ಮೂಲಕ ಉತ್ತಮತೆ ಹಾಗೂ

ಪರಿಶೀಲನಾ ಶುಲ್ಕ ಒಟ್ಟು ರೂ.2,95,000/-ಗಳನ್ನು ಸಂದಾಯಿಸಿರುತ್ತಾರೆ.

ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರ ಅರ್ಜಿದಾರರ ಭೂ ಉಪಯೋಗ ಬದಲಾವಣೆಯ ಮನವಿಯನ್ನು ಪರಿಶೀಲಿಸಲಾಗಿ, ಸರ್ಕಾರದಿಂದ ಅನುಮೋದಿತ MPಯಂತೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ವಳಗೆರೆಕಲ್ಲಹಳ್ಳಿ ಗ್ರಾಮದ ಸ.ನಂ.129/2ರಲ್ಲಿನ 03ಎಕರೆ 24ಗುಂಟೆ ಪ್ರದೇಶವನ್ನು ಕೈಗಾರಿಕೆಗೆ ಕಾಯ್ದಿರಿಸಿದೆ. ಉಲ್ಲೇಖ(2) ಮತ್ತು (3)ರ ಪ್ರಾಧಿಕಾರದ ಸಭೆಯ ತೀರ್ಮಾನದನ್ವಯ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ಕಲಂ14ಎ(3)ರನ್ವಯ ಕೈಗಾರಿಕಾ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಉಲ್ಲೇಖ(4)ರಲ್ಲಿ ಅರ್ಜಿದಾರರು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ಕಲಂ14ಎ(3)ರನ್ವಯ ಶುಲ್ಕ ಪಾವತಿಸಿರುತ್ತಾರೆ. ಆದುದರಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ಕಲಂ 14ಎ(3)ರನ್ವಯ ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ವಳಗೆರೆಕಲ್ಲಹಳ್ಳಿ ಗ್ರಾಮದ ಸ.ನಂ.129/2ರಲ್ಲಿನ 03ಎಕರೆ 24ಗುಂಟೆ ಪ್ರದೇಶವನ್ನು ಕೈಗಾರಿಕಾ ಉಪಯೋಗದಿಂದ ವಸತಿ ಉಪಯೋಗಕ್ಕೆ ಭೂ ಉಪಯೋಗ ಬದಲಾವಣೆ ಮಾಡಲು ಈ ಕೆಳಕಂಡ ನಿಬಂಧನೆಗಳಿ-ಗೊಳಪಟ್ಟು ಅನುಮತಿ ನೀಡಲಾಗಿದೆ.

1. ಪ್ರಸ್ತಾಪಿತ ಸರ್ವೆ ನಂಬರುಗಳ ಜಮೀನಿನ ಪ್ರದೇಶವನ್ನು ವಸತಿ ಉಪಯೋಗಕ್ಕೆ ಮಾತ್ರ ಭೂ ಪರಿವರ್ತನೆ ಪಡೆದುಕೊಳ್ಳತಕ್ಕದ್ದು.
2. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಷರತ್ತುಗಳನ್ನು ಪಾಲಿಸತಕ್ಕದ್ದು. ಮತ್ತು ಮಳೆ ನೀರಿನ ಸಂಗ್ರಹಣೆಗೆ ವ್ಯವಸ್ಥೆ ಕಲ್ಪಿಸತಕ್ಕದ್ದು.
3. ವಲಯ ನಿಯಮಾವಳಿಯಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವುದು ಮತ್ತು ಇನ್ನಿತರ ನಿಬಂಧನೆಗಳನ್ನು ಪಾಲಿಸತಕ್ಕದ್ದು.
4. ಸದರಿ ಜಮೀನನ್ನು ವಸತಿಗಾಗಿ ಭೂ ಪರಿವರ್ತನೆ ಪಡೆಯಲು ಈ ದೃಢೀಕರಣ ಪತ್ರವನ್ನು ಹಾಜರುಪಡಿಸಿ ನಿಯಮಗಳಂತೆ ಪ್ರಾಧಿಕಾರದಿಂದ ತಾಂತ್ರಿಕ ಅಭಿಪ್ರಾಯ ಪಡೆಯುವುದು.

ಮ.ತಿ.ನೋ.

5. ವಸತಿ ಬಡಾವಣೆ ಯೋಜನೆಗೆ ಪ್ರಾಧಿಕಾರದ ಅನುಮೋದನೆ ಪಡೆಯತಕ್ಕದ್ದು.
6. ವಸತಿ ಬಡಾವಣೆ ಅಭಿವೃದ್ಧಿಗಾಗಿ ಸಂಬಂಧಿಸಿದ ಇಲಾಖೆ/ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ನಿರಾಕ್ಷೇಪಣಾ ಪತ್ರಗಳನ್ನು ಪಡೆಯತಕ್ಕದ್ದು.
7. ಪ್ರಶ್ನಿತ ಜಮೀನಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಪ್ರಶ್ನಿತ ಜಮೀನಿನ ಉಪಗಮನ ರಸ್ತೆಗೆ ಸೂಕ್ತ ರಸ್ತೆ ಮಾರ್ಜಿನ್‌ನ್ನು ಅಳವಡಿಸಿಕೊಳ್ಳತಕ್ಕದ್ದು.
8. ಭೂ ಉಪಯೋಗ ಬದಲಾವಣೆ ಆದೇಶವು ಆಸ್ತಿಯ ಹಕ್ಕಿನ ಪ್ರತಿಪಾದನೆಗೆ ದಾಖಲೆಯಾಗುವುದಿಲ್ಲ. ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಾಗೂ ಭೂ ಕಂದಾಯ ಕಾಯ್ದೆ-1964ರ ಕಲಂ 136(3)ರ ಅಡಿಯಲ್ಲಾಗಲೀ ಅಥವಾ ಇನ್ಯಾವುದೇ ನ್ಯಾಯಾಲಯದಲ್ಲಾಗಲೀ ಪ್ರಕರಣಗಳು ಬಾಕಿ ಇದ್ದಲ್ಲಿ ಭೂ ಉಪಯೋಗ ಬದಲಾವಣೆ ಆದೇಶವು, ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಈ ಬಗ್ಗೆ ಅರ್ಜಿದಾರರಿಂದ ಯಾವುದೇ ನ್ಯಾಯಾಲಯದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಮತ್ತು ಭೂ ಉಪಯೋಗ ಬದಲಾವಣೆ ಸಂಬಂಧ ಪಾವತಿಸಲಾದ ಶುಲ್ಕಗಳನ್ನು ಯಾವುದೇ ಸಂದರ್ಭದಲ್ಲೂ ಪಾವತ್ತು ನೀಡಲಾಗುವುದಿಲ್ಲ.
9. ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳು.
10. ಪ್ರಸ್ತಾವಿತ ಜಮೀನಿನ ಬಗ್ಗೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿದ್ದಲ್ಲಿ ಈ ಪ್ರಾಧಿಕಾರವು ಜವಬ್ದಾರಿಯಾಗಿರುವುದಿಲ್ಲ.
11. ಯಾವುದೇ ಸಿವಿಲ್ ವ್ಯಾಜ್ಯಗಳಿದ್ದಲ್ಲಿ, ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿರುವ, ಸುಳ್ಳು ಮಾಹಿತಿ ಅಥವಾ ಸಲ್ಲಿಸಿರುವ ಯಾವುದೇ ಮಾಹಿತಿ/ದಾಖಲೆಗಳು, ತಪ್ಪಾಗಿದ್ದಲ್ಲಿ/ಪೋರ್ಜರಿ ಆಗಿದ್ದಲ್ಲಿ ಭೂ ಉಪಯೋಗ ಬದಲಾವಣೆಯು ಸ್ವಯಂಚಾಲಿತವಾಗಿ ರದ್ದಾಗುವ ನಿಬಂಧನೆಗೊಳಪಟ್ಟಿರುತ್ತದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ
ನಿರ್ದೇಶಕರು ಹಾಗೂ ಸದಸ್ಯ- ಕಾರ್ಯದರ್ಶಿ,

ಆನೇಕಲ್ ಯೋಜನಾ ಪ್ರಾಧಿಕಾರ,

ಆನೇಕಲ್.

ಇವರಿಗೆ,

ಶ್ರೀಮತಿ ಸರೋಜಮ್ಮ ಕೋಂ. ಹೆಚ್. ಓ. ತಿಮ್ಮಾರೆಡ್ಡಿ,

ವಳಗೆರಕಲ್ಲಹಳ್ಳಿ ಗ್ರಾಮ, ಸರ್ಜಾಪುರ ಹೋಬಳಿ,

ಆನೇಕಲ್ ತಾಲ್ಲೂಕು.